

ಸಹ ಕಂದಾಯ ಅಧಿಕಾರಿ(ಶ್ರೀರಾಮಮಂದಿರ)ಉಪ ವಿಭಾಗ

1. ಸಹ ಕಂದಾಯ ಅಧಿಕಾರಿಗಳ ಕಛೇರಿಯ ಕಾರ್ಯಗಳು ಮತ್ತು ಕರ್ತವ್ಯಗಳು:

ಅ. ಕಛೇರಿಯ ಹೆಸರು: ಸಹ ಕಂದಾಯ ಅಧಿಕಾರಿ(ಶ್ರೀರಾಮಮಂದಿರ) ಉಪ ವಿಭಾಗ  
ಬೆಂಗಳೂರು ಮಹಾನಗರ ಪಾಲಿಕೆ, ಆರ್.ಟಿ.ಓ ಕಾಂಪ್ಲೆಕ್ಸ್, 2ನೇ ಬ್ಲಾಕ್, ರಾಜಾಜಿನಗರ,  
ಬೆಂಗಳೂರು-560010.ದೂರವಾಣಿ:22975638

ಆ. ರಚನೆ:

ಜಂಟಿ ಆಯುಕ್ತರು(ಪಶ್ಚಿಮ)

ಕಂದಾಯ ಅಧಿಕಾರಿ(ರಾಜಾಜಿನಗರ)

ಸಹಾಯಕ ಕಂದಾಯ ಅಧಿಕಾರಿ(ಶ್ರೀರಾಮಮಂದಿರ)ಉಪ ವಿಭಾಗ

ವ್ಯವಸ್ಥಾಪಕರು

ಕಂದಾಯ ಮೌಲ್ಯಮಾಪಕರು	ಕಂದಾಯ ಪರಿವೀಕ್ಷಕರು	ಕಂದಾಯ ವಸೂಲಿಗಾರರು
-------------------	-------------------	------------------

ಪ್ರಥಮ ದರ್ಜೆ ಸಹಾಯಕರು	ದ್ವಿತೀಯ ದರ್ಜೆ ಗುಮಾಸ್ತರು	ನಾಲ್ಕನೇ ದರ್ಜೆ ನೌಕರರು
---------------------	-------------------------	----------------------

ಇ. ಕಾರ್ಯಗಳು ಮತ್ತು ಕರ್ತವ್ಯಗಳು: ಸಹ ಕಂದಾಯ ಅಧಿಕಾರಿ (ಶ್ರೀರಾಮಮಂದಿರ) ಉಪ ವಿಭಾಗ ವ್ಯಪ್ತಿಯಲ್ಲಿ ಬರುವ ವಾರ್ಡ್ ಸಂಖ್ಯೆ:97, 98 ಮತ್ತು 108 ರಲ್ಲಿನ ಸ್ವತ್ತುಗಳನ್ನು ಕಂದಾಯ ವ್ಯಾಪ್ತಿಗೆ ತರುವುದು. ಅಂದರೆ ಖಾತಾ ವರ್ಗಾವಣೆ, ಖಾತಾ ನೋಂದಾವಣೆ, ಖಾತಾ ವಿಭಜನೆ ಮತ್ತು ಖಾತಾ ಒಂದುಗೂಡಿಸುವಿಕೆ ಕಡತಗಳ ನಿರ್ವಹಣೆ, ಸ್ವತ್ತುಗಳಿಂದ ಕಂದಾಯ ವಸೂಲಾತಿ, ಚುನಾವಣಾ ಕೆಲಸ ಮತ್ತು ಜನಗಣತಿ ಕೆಲಸ ಹಾಗೂ ಮೇಲಿನ ಅಧಿಕಾರಿಗಳು ಸೂಚಿಸುವ ಕೆಲಸಗಳ ನಿರ್ವಹಣೆ, ಕಂದಾಯ ನಿರ್ದಾರಣೆ ವಿರುದ್ಧ ಸಲ್ಲಿಸಲಾದ ಮೇಲ್ಮನವಿ ಅರ್ಜಿಗಳ ವಿಲೇವಾರಿ ಇತ್ಯಾದಿ

## 2. ಅಧಿಕಾರಿ ಮತ್ತು ಸಿಬ್ಬಂದಿಗಳ ಅಧಿಕಾರ ಮತ್ತು ಕರ್ತವ್ಯಗಳು:

ಕ್ರಮ. ಸಂಖ್ಯೆ	ಅಧಿಕಾರಿ/ನೌಕರರ ಹೆಸರುಗಳು/ಹುದ್ದೆಯ ವಿವರಗಳು	ಅಧಿಕಾರಿ/ನೌಕರರ ಕರ್ತವ್ಯ, ಜವಾಬ್ದಾರಿ ಹಾಗೂ ನಗರ ಪಾಲಿಕೆಯ ವಿವಿಧ ಕಾರ್ಯದೇಯಡಿ ನಿರ್ವಹಿಸುವ ಕೆಲಸ ಕಾರ್ಯಗಳ ವಿವರಗಳು
1	ಸಹ ಕಂದಾಯ ಅಧಿಕಾರಿ ಶ್ರೀಮತಿ.ಭಾರತಿ.ಬೆಚ್	<ul style="list-style-type: none"> <li>* ಶ್ರೀರಾಮಮಂದಿರ ಉಪ ವಿಭಾಗಕ್ಕೆ ಸಂಬಂಧಿಸಿದಂತೆ ಕಂದಾಯ ವಸೂಲಾತಿ/ಕಂದಾಯ ನಿಗದಿಪಡಿಸುವಿಕೆ/ ಕಂದಾಯ ಪರಿಷ್ಕರಣೆಯ ಮೇಲ್ವಿಚಾರಣೆ ಮಾಡುವುದು.</li> <li>* ಆರ್.ಟಿ.ಐ, ಸಕಾಲ, ಸೆನ್ಸಸ್, ಚುನಾವಣೆ ಕೆಲಸ ಕಾರ್ಯಗಳ ಮೇಲುಸ್ತುವಾರಿ ಮಾಡುವುದು.</li> </ul>
2	ಕಛೇರಿ ವ್ಯವಸ್ಥಾಪಕರು ಶ್ರೀಮತಿ.ರುಕ್ಮಿಣಿ.ಆರ್	<ul style="list-style-type: none"> <li>* ಉಪ ವಿಭಾಗ ಕಛೇರಿಯ ವ್ಯವಸ್ಥಾಪಕರ ನೇರ ಸಂಪರ್ಕಕ್ಕೆ ಒಳಪಟ್ಟಿದ್ದು, ಗುಮಾಸ್ತರುಗಳಿಗೆ ಮೇಲ್ವಿಚಾರಕರಾಗಿರುತ್ತಾರೆ.</li> <li>* ಕಂದಾಯ ಉಪ ವಿಭಾಗದ ಕಾರ್ಯ ವೈಖರಿಗೆ ಅವರುಗಳು ಜವಬ್ದಾರರಾಗಿರುತ್ತಾರೆ. ಕಛೇರಿಯಲ್ಲಿನ ಎಲ್ಲಾ ನಿಗದಿತ ದಸ್ತಾವೇಜುಗಳನ್ನು ನಿರ್ವಹಿಸಲಾಗಿತ್ತಿದೆಯೇ ಎಂಬುದರ ಬಗ್ಗೆ ನಿಗಾವಹಿಸುವುದು.</li> <li>* ಸಹ ಕಂದಾಯ ಅಧಿಕಾರಿಗಳಿಗೆ ವ್ಯವಸ್ಥಾಪಕರ ಮುಖಾಂತರ ಎಲ್ಲಾ ಕಡತಗಳನ್ನು ಕಳುಹಿಸಬೇಕು. ಕಛೇರಿಯ ವ್ಯವಹಾರದಲ್ಲಿ ಯಾವುದೇ ವಿಳಂಬ ಆಗದಂತೆ ನೀಡಿಕೊಳ್ಳುವುದು.</li> <li>* ಕಂದಾಯ ವಸೂಲಿಗಾರರು ಕಂದಾಯ ವಸೂಲಾತಿಯ ನಿರ್ವಹಣೆ ಬಗ್ಗೆ ಪರಿಶೀಲನೆ ಮಾಡುವುದು.</li> <li>* ಲೆಕ್ಕ ಪರಿಶೀಲನಾ ವರದಿಗಳ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳುವುದು.</li> <li>* ವಾರ್ಡ್ 108 ರ ವಿಷಯ ನಿರ್ವಾಹಕರಾಗಿ ಕಾರ್ಯನಿರ್ವಹಿಸುವುದು.</li> <li>* ಆರ್.ಟಿ.ಐ, ಸಕಾಲ, ಸೆನ್ಸಸ್, ಚುನಾವಣೆ ಕೆಲಸ ಕಾರ್ಯಗಳ ಮೇಲ್ವಿಚಾರಣೆ ಮಾಡುವುದು.</li> </ul>
3	ಪ್ರಥಮ ದರ್ಜೆ ಗುಮಾಸ್ತರು ಗಾಯತ್ರಿ.ಎನ್, ಪ್ರ.ದ.ಸ ವಾರ್ಡ್-98	<ul style="list-style-type: none"> <li>* ಪ್ರಥಮ ದರ್ಜೆ ಗುಮಾಸ್ತರು ಎಕ್ಸಾಮಿನರ್ ಆಗಿ ಕಾರ್ಯನಿರ್ವಹಿಸುವುದು.</li> <li>* ಸಿಬ್ಬಂದಿ ವರ್ಗದವರ ವೇತನದ ಬಿಲ್ಲುಗಳ ನಿರ್ವಹಣೆಗೆ ರಜಾ ಮಂಜೂರಾತಿ, ವೇತನದಲ್ಲಿ ಕಟವಣಿ ಹಾಗೂ ವಹಿಗಳ ನಿರ್ವಹಣೆ.</li> <li>* ದೈನಂದಿನ ಕಂದಾಯ ವಸೂಲಾತಿ ಹಾಗೂ ಜಮೆ ಮಾಡಿರುವ ಬಗ್ಗೆ ಪರಿಶೀಲನೆ, ವಸೂಲಾತಿಯ ದೈನಂದಿನ ಹಾಗೂ ಮಾಸಿಕ ವಿವರಗಳನ್ನು ಮುಖ್ಯ ಲೆಕ್ಕಾಧಿಕಾರಿಯವರಿಗೆ ಸಲ್ಲಿಸುವುದು.</li> <li>* ತಿರಸ್ಕೃತ ಚೆಕ್‌ಗಳ ವಹಿಯ ನಿರ್ವಹಣೆ ಹಾಗೂ ತಿರಸ್ಕೃತ ಚೆಕ್‌ನ ಮೊತ್ತದ ವಸೂಲಾತಿ ಬಗ್ಗೆ ಪರಿಶೀಲನೆ ಮಾಡುವುದು.</li> <li>* ವಿಭಾಗೀಯ ಗುಮಾಸ್ತರುಗಳ ಕಾರ್ಯಗಳ ಪರಿವೀಕ್ಷಣೆ ಹಾಗೂ ಡಿ.ಸಿ.ಬಿ ವಹಿಗಳ ನಿರ್ವಹಣೆಯ ಬಗ್ಗೆ ಪರಿಶೀಲನೆ.</li> <li>* ವಲಯದ ಲೆಕ್ಕ ಪರಿಶೋಧನೆಯ ವರದಿಗಳ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳುವ ಬಗ್ಗೆ.</li> <li>* ವಾರ್ಡ್ 98 ರ ವಿಷಯ ನಿರ್ವಾಹಕರಾಗಿ ಕಾರ್ಯನಿರ್ವಹಿಸುವುದು.</li> <li>* ಈ ಕಛೇರಿಗೆ ಸಂಬಂಧಿಸಿದ ಸಿಬ್ಬಂದಿ ವರ್ಗದ ವೇತನ ಬಟವಾಡೆ ಕೆಲಸ (Establishment Work) ನಿರ್ವಹಿಸುವುದು.</li> </ul>
4	ವಿಭಾಗೀಯ ಗುಮಾಸ್ತರು ಶ್ರೀ.ಮಹೇಂದ್ರ.ಎಸ್-ದ್ವಿ.ದ.ಗು ವಾರ್ಡ್-97	<ul style="list-style-type: none"> <li>* ವಿಭಾಗೀಯ ಲೆಕ್ಕಗದು ಅವರುಗಳ ವಾರ್ಡ್‌ಗೆ ಸಂಬಂಧಪಟ್ಟಂತೆ ಖಾತಾ ವರ್ಗವಣಿ, ವಿಭಜನೆ, ವೇಕೆನ್ಸಿ ರೆಮಿಷನ್, ಕಂದಾಯ ನಿಗದಿ, ಅಪೀಲು ಕಡತಗಳ ನಿರ್ವಹಣೆ ಮಾಡುವುದು.</li> <li>* ಕಂದಾಯ ವಸೂಲಿಗಾರರ ದೈನಂದಿನ ವಸೂಲಾತಿಯನ್ನು ರಸೀದಿ ಪುಸ್ತಕ ಹಾಗೂ ಬಿರ್ಡಿ</li> </ul>

		<p>ಪುಸ್ತಕದೊಂದಿಗೆ ತನಿಖೆ ಮಾಡುವುದು.</p> <ul style="list-style-type: none"> <li>* ವಾರ್ಡ್ ಡಿ.ಸಿ.ಬಿ ವಹಿಗಳ ನಿರ್ವಹಣೆ ಹಾಗೂ ಖತಾ ವರ್ಗಾವಣೆ ಅರ್ಜಿ ಜೊತೆ ಸಲ್ಲಿಸಲಾದ ದಾಖಲಾತಿಗಳ ಪ್ರತಿಗಳನ್ನು ಮೂಲ ದಾಖಲಾತಿಗಳೊಂದಿಗೆ ತಾಳಿ ಮಾಡುವುದು.</li> <li>* ವಾರ್ಡ್ 97 ರ ವಿಷಯ ನಿರ್ವಾಹಕರಾಗಿ ಕಾರ್ಯನಿರ್ವಹಿಸುವುದು.</li> <li>* ಟಪ್ಪಾಲ್ ಸ್ವೀಕೃತಿ ಮತ್ತು ವಿಲೇವಾರಿ ಕೆಲಸ ನಿರ್ವಹಿಸುವುದು.</li> </ul>
5	<p>ಮೌಲ್ಯಮಾಪಕರು 1. ಶ್ರೀ.ಮೋಹನ್.ಹೆಚ್, ವಾರ್ಡ್-108 2. ಶ್ರೀ. ಚಂದ್ರಯ್ಯ.ಎನ್, ವಾರ್ಡ್-97</p>	<ul style="list-style-type: none"> <li>* ಮೌಲ್ಯಮಾಪಕರು ಅವರುಗಳಿಗೆ ಸಂಬಂಧಿಸಿದ ವಾರ್ಡ್‌ನ ಕಂದಾಯ ನಿಗದಿಕರಣ ಹಾಗೂ ಕಂದಾಯ ವಸೂಲಾತಿಗಳಿಗೆ ಜವಬ್ದಾರಿಯಾಗಿರುತ್ತಾರೆ.</li> <li>* ಹೊಸ ಕಂದಾಯ ನಿಗದಿಕರಣದ ಬಗ್ಗೆ ಪರಿಶೀಲಿಸಿ ಪ್ರತಿ ತಿಂಗಳು ಕಛೇರಿಗೆ ವಿವರ ನೀಡುವುದು.</li> <li>* ವಾರ್ಡ್ ಮಟ್ಟದಲ್ಲಿ ಸಾಮಾನ್ಯ ಸರ್ವೆ ಮಾಡುವುದು. ಕಂದಾಯದ ಬಾಕಿ ವಸೂಲತಿ ಬಗ್ಗೆ ವಾರೆಂಟ್‌ಗಳನ್ನು ನೀಡುವುದು ಹಾಗೂ ಬಾಕಿ ವಸೂಲಾತಿ ಬಗ್ಗೆ ಕ್ರಮ ಕೈಗೊಳ್ಳುವುದು.</li> <li>* ವಾರ್ಡ್‌ನಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಕಟ್ಟಡಗಳನ್ನು ತೆರಿಗೆಯಿಂದ ತಪ್ಪಿಸಿಕೊಂಡಿರುವ ಪ್ರಕರಣಗಳನ್ನು ಗುರುತಿಸಿ ಅವುಗಳಿಗೆ ಕಂದಾಯ ನಿಗದಿಪಡಿಸುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದು.</li> <li>* ಕಟ್ಟಡದ ಉಪಯೋಗದ ಬದಲಾವಣೆಯ ಬಗ್ಗೆ ವರದಿ ನೀಡುವುದು.</li> <li>* ತೆರಿಗೆಯಿಂದ ವಿನಾಯಿತಿ ಹೊಂದಿರುವ ಪ್ರಕರಣ ಬಗ್ಗೆ ವರದಿ ಸಲ್ಲಿಸುವುದು.</li> <li>* ವಾರ್ಡ್ ಸಂಬಂಧಪಟ್ಟ ಕಂದಾಯದ ಬೇಡಿಕೆ ಹಾಗೂ ವಸೂಲಾತಿ ಬಗ್ಗೆ ಜವಾಬ್ದಾರರಾಗಿದ್ದು ಕಂದಾಯ ವಸೂಲಿಗಾರರ ರಸೀದಿ ಪಸ್ತಕಗಳನ್ನು ಆಗಾಗ್ಗೆ ಪರಿಶೀಲಿಸಿ ವ್ಯತ್ಯಾಸಗಳೇನಾದರು ಇದ್ದಲ್ಲಿ ವರದಿ ಮಾಡುವುದು.</li> <li>* ಕಂದಾಯ ನಿಗದಿಯ ಬಗ್ಗೆ ತಕರಾರು ಅರ್ಜಿ ಹಾಗೂ ಮೇಲ್ಮನವಿಗಳ ಬಗ್ಗೆ ಪೂರ್ಣವಾದ ವರದಿ ಸಲ್ಲಿಸುವುದು.</li> <li>* ಮೌಲ್ಯಮಾಪಕರು ತಮ್ಮ ದಿನನಿತ್ಯದ ದಿನಚರಿಯನ್ನು ಸಹ ಕಂದಾಯ ಅಧಿಕಾರಿಯವರಿಗೆ ಸಲ್ಲಿಸುವುದು. ಸಹ ಕಂದಾಯ ಅಧಿಕಾರಿಯವರು ಅವುಗಳನ್ನು ಪರಿಶೀಲನೆ ಮಾಡಿ ಕಂದಾಯ ಅಧಿಕಾರಿಯವರಿಗೆ ಕಳುಹಿಸುವುದು.</li> </ul>
6	<p>3. ಕಂದಾಯ ಪರಿವೀಕ್ಷಕರು 1. ಶ್ರೀ.ಹೆಚ್.ಸಿ.ಕಿರಣ್ ಕುಮಾರ್, ವಾರ್ಡ್-97 2. ಶ್ರೀ. ಎನ್.ಎಂ.ತೋಪೆಗೌಡ, ವಾರ್ಡ್-98 3. ಭಾಗ್ಯಲಕ್ಷ್ಮೀ ಗಡ್ಡಿ, ವಾರ್ಡ್-108</p>	<ul style="list-style-type: none"> <li>* ಹೊಸದಾಗಿ ನಿರ್ಮಾಣಗೊಂಡಿರುವ ಕಟ್ಟಡಗಳ ಕಂದಾಯ ನಿಗದಿಕರಣದ ಬಗ್ಗೆ.</li> <li>* ಸ್ವತ್ತುಗಳ ಖಾತಾ ವಿಭಜನೆಯ ಪ್ರಕರಣಗಳನ್ನು ಪರಿಶೀಲನೆ ಮಾಡಿ ವರ್ಗಾವಣೆಗಾಗಿ ವರದಿ ಸಲ್ಲಿಸುವುದು.</li> <li>* ಅಪೀಲು ಅರ್ಜಿ ಹಾಗೂ ರೆಮಿಷನ್ ವಿಷಯಗಳ ನಿರ್ವಹಣೆ.</li> <li>* ಸ್ವತ್ತುಗಳಲ್ಲಿ ಹೆಚ್ಚುವರಿ ನಿರ್ಮಾಣ, ಅನಧಿಕೃತ ಕಟ್ಟಡಗಳ ನಿರ್ಮಾಣ ಹಾಗೂ ಕಂದಾಯ ನಿರ್ದರಣೆ ಆಗದ ಕಟ್ಟಡಗಳನ್ನು ಪರಿಶೀಲಿಸಿ ಕಂದಾಯ ನಿಗದಿಯ ಬಗ್ಗೆ ವರದಿ ಸಲ್ಲಿಸುವುದು.</li> <li>* ಕಂದಾಯ ವಸೂಲಾತಿ ಆಗದೇ ಇರುವ ಪ್ರಕರಣಗಳಲ್ಲಿ ವರೆಂಟ್ ಜಾರಿ ಮಾಡುವುದು.</li> <li>* ಸಹ ಕಂದಾಯ ಅಧಿಕಾರಿಗಳು ಆಗಂದಾಗ್ಗೆ ನೀಡಲಾದ ಕೆಲಸ ಕಾರ್ಯಗಳ ನಿರ್ವಹಣೆ.</li> <li>* ಕಂದಾಯ ಪರಿವೀಕ್ಷಕರು ಸಾಪ್ತಾಹಿಕ ದಿನಚರಿಯನ್ನು ವಾರದ ಮೊದಲನೇ ದಿನ ಸಹ ಕಂದಾಯ ಅಧಿಕಾರಿಯವರಿಗೆ ಸಲ್ಲಿಸುವುದು.</li> <li>ಹೊಸ ಕಂದಾಯ ನಿಗದಿಕರಣದ ಬಗ್ಗೆ ಪರಿಶೀಲಿಸಿ ಪ್ರತಿ ತಿಂಗಳು ಕಛೇರಿಗೆ ವಿವರ ನೀಡುವುದು</li> <li>* ವಾರ್ಡ್ ಮಟ್ಟದಲ್ಲಿ ಸಾಮಾನ್ಯ ಸರ್ವೆ ಮಾಡುವುದು. ಕಂದಾಯದ ಬಾಕಿ ವಸೂಲತಿ ಬಗ್ಗೆ ವಾರೆಂಟ್‌ಗಳನ್ನು ನೀಡುವುದು ಹಾಗೂ ಬಾಕಿ ವಸೂಲಾತಿ ಬಗ್ಗೆ ಕ್ರಮ ಕೈಗೊಳ್ಳುವುದು.</li> <li>* ವಾರ್ಡ್‌ನಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಕಟ್ಟಡಗಳನ್ನು ತೆರಿಗೆಯಿಂದ</li> </ul>

  
 ಸಹ ಕಂದಾಯ ಅಧಿಕಾರಿ  
 ಶ್ರೀ ರಾಮ ಮಂದಿರ ಪುರಂ  
 ಬೆಂಗಳೂರು ಮಹಾನಗರ ಪಾಲಿಕೆ

		<p>ತಪ್ಪಿಸಿಕೊಂಡಿರುವ ಪ್ರಕರಣಗಳನ್ನು ಗುರುತಿಸಿ ಅವುಗಳಿಗೆ ಕಂದಾಯ ನಿಗದಿಪಡಿಸುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದು.</p> <ul style="list-style-type: none"> <li>* ಕಟ್ಟಡದ ಉಪಯೋಗದ ಬದಲಾವಣೆಯ ಬಗ್ಗೆ ವರದಿ ನೀಡುವುದು.</li> <li>* ತೆರಿಗೆಯಿಂದ ವಿನಾಯಿತಿ ಹೊಂದಿರುವ ಪ್ರಕರಣ ಬಗ್ಗೆ ವರದಿ ಸಲ್ಲಿಸುವುದು.</li> <li>* ವಾರ್ಡ್ ಸಂಬಂಧಪಟ್ಟ ಕಂದಾಯದ ಬೇಡಿಕೆ ಹಾಗೂ ವಸೂಲಾತಿ ಬಗ್ಗೆ ಜವಾಬ್ದಾರರಾಗಿದ್ದು ಕಂದಾಯ ವಸೂಲಿಗಾರರ ರಸೀದಿ ಪಸ್ತಕಗಳನ್ನು ಆಗಾಗ್ಗೆ ಪರಿಶೀಲಿಸಿ ವ್ಯತ್ಯಾಸಗಳೇನಾದರೂ ಇದ್ದಲ್ಲಿ ವರದಿ ಮಾಡುವುದು.</li> <li>* ಕಂದಾಯ ನಿಗದಿಯ ಬಗ್ಗೆ ತಕರಾರು ಅರ್ಜಿ ಹಾಗೂ ಮೇಲ್ಮನವಿಗಳ ಬಗ್ಗೆ ಪೂರ್ಣವಾದ ವರದಿ ಸಲ್ಲಿಸುವುದು.</li> <li>* ಮೌಲ್ಯಮಾಪಕರು ತಮ್ಮ ದಿನನಿತ್ಯದ ದಿನಚರಿಯನ್ನು ಸಹ ಕಂದಾಯ ಅಧಿಕಾರಿಯವರಿಗೆ ಸಲ್ಲಿಸುವುದು. ಸಹ ಕಂದಾಯ ಅಧಿಕಾರಿಯವರು ಅವುಗಳನ್ನು ಪರಿಶೀಲನೆ ಮಾಡಿ ಕಂದಾಯ ಅಧಿಕಾರಿಯವರಿಗೆ ಕಳುಹಿಸುವುದು.</li> </ul>
7	<p>ಕಂದಾಯ ವಸೂಲಿಗಾರರು</p> <ol style="list-style-type: none"> <li>1. ಶ್ರೀ.ಮಂಜುನಾಥ್.ಬಿ, ವಾರ್ಡ್-97,</li> <li>2. ಶ್ರೀ.ರಮೇಶ್.ಎಂ, ವಾರ್ಡ್-98,</li> <li>3. ಶ್ರೀ.ಜಗದೀಶ್.ಆರ್, ವಾರ್ಡ್-108</li> </ol>	<ul style="list-style-type: none"> <li>* ಕಂದಾಯ ವಸೂಲಿಗಾರರು ಮೌಲ್ಯಮಾಪಕರ ನಿಯಂತ್ರಣದಲ್ಲಿದ್ದು, ಅವರ ಆದೇಶದ ಅನುಸಾರ ಕಂದಾಯ ವಸೂಲಾತಿ ಹಾಗೂ ಇತರೇ ಕಾರ್ಯಗಳನ್ನು ನಿರ್ವಹಿಸುವುದು, ಮಹಾನಗರ ಪಾಲಿಕೆಯ ಕಂದಾಯ ವಸೂಲಾತಿ ಮಾಡುವುದು ಇವರ ಜವಾಬ್ದಾರಿಯಾಗಿರುತ್ತದೆ.</li> <li>* ಕಛೇರಿಯಿಂದ ಬೇಡಿಕೆ ನೀಟಸನ್ನು ಪಡೆದುಕೊಂಡು ಹ್ಯಾಂಡ್ ಬುಕ್‌ನಲ್ಲಿ ಬೇಡಿಕೆಯನ್ನು ನಮೂದಿಸುವುದು, ಹ್ಯಾಂಡ್ ಬುಕ್ ಅನ್ನು ತಿಂಗಳಿಗೊಮ್ಮೆ ಮೌಲ್ಯ ಮಾಪಕರು/ಕಂದಾಯ ಪರಿವೀಕ್ಷಕರ ಪರಿಶೀಲನೆಗೆ ತಂದು ಅವರಿಂದ ಸಹಿ ಪಡೆಯುವುದು.</li> <li>* ನೋಟೀಸ್ ಹಾಗೂ ಸಮನ್ಸ್‌ಗಳನ್ನು ಸಕಾಲದಲ್ಲಿ ಹಾಗೂ ಸರಿಯಾಗಿ ವಿತರಣೆ ಮಾಡುವುದು ಕಂದಾಯ ವಸೂಲಿಗಾರರು ನೋಟೀಸ್‌ಗಳನ್ನು ಒಂದು ವಾರದೊಳಗೆ ವಿತರಿಸುವುದು.</li> <li>* ವಾರೆಂಟ್‌ಗಳನ್ನು ನೀಡುವ ಸಮಯದಲ್ಲಿ ಕಂದಾಯ ವಸೂಲಿಗಾರರು ಮೌಲ್ಯ ಮಾಪಕರಿಗೆ ಸಹಕಾರ ನೀಡುವುದು ಅತ್ಯವಶ್ಯಕವಾಗಿರುತ್ತದೆ.</li> <li>* ಖಾಲಿ ಇರುವ ಸ್ಥಳಗಳನ್ನು ಪರಿಶೀಲನೆ ಮಾಡಿ ಪರಿವೀಕ್ಷಕರ ಗಮನಕ್ಕೆ ತರುವುದು.</li> <li>* ನೋಟೀಸ್ ಅನ್ನು ಜಾರಿ ಮಾಡಿದ ನಂತರ ಕಂದಾಯ ವಸೂಲಿಗಾರರು ಕಂದಾಯವನ್ನು ವಸೂಲಿ ಮಾಡಿ ಕಿರ್ಟಿ ಪುಸ್ತಕದಲ್ಲಿ ದಾಖಲಾತಿ ಮಾಡುವುದು.</li> <li>* ಜಪ್ತಿ ವಾರೆಂಟ್ ಅನ್ನು ಜಪ್ತಿ ಸಹಾಯಕ ಮುಖಾಂತರ ಸಂಬಂಧಿಸಿದವರಿಗೆ ಜರಿ ಮಾಡುವುದು. ಜಪ್ತಿ ಮಾಡಿದ ಸರಂಜಾಮುಗಳನ್ನು ಮಹಾನಗರ ಪಾಲಿಕೆಯು ಗೋದಾಮಿಗೆ ತಲುಪಿಸುವುದು ವಾರೆಂಟ್ ಶುಲ್ಕವನ್ನು ವಸೂಲಿ ಮಾಡುವುದು.</li> <li>* ವಸೂಲಿ ಮಾಡಿರುವ ಕಂದಾಯಕ್ಕೆ ರಸೀದಿಯನ್ನು ಜರೂರಾಗಿ ನೀಡುವುದು ವಸೂಲಾತಿ ಮಾಡಿದ ಮೊತ್ತವನ್ನು ಮಾರನೇ ದಿನವೇ ಬ್ಯಾಂಕಿಗೆ ಜಮೆ ಮಾಡುವುದು.</li> <li>* ಸಹ ಕಂದಾಯ ಅಧಿಕಾರಿಗಳು ನಿಯೋಜಿಸಿದ ಕಾರ್ಯಗಳನ್ನು ತಪ್ಪದೇ ನಿರ್ವಹಿಸುವುದು.</li> <li>* ತಮ್ಮ ಸುಪರ್ದಿಯಲ್ಲಿರುವ ರಸೀದಿ ಪುಸ್ತಕಗಳನ್ನು ಆಡಿಟ್ ಮಾಡಿಸುವುದು, ಪೂರ್ತಿಗೊಳಿಸಿರುವ ರಸೀದಿ ಪುಸ್ತಕಗಳನ್ನು ದಸ್ತಾವೇಜು ವಿಭಾಗಕ್ಕೆ ನೀಡುವುದು.</li> </ul>
8	<p>ನಾಲ್ಕನೇ ದರ್ಜೆ ನೌಕರರು:</p> <ol style="list-style-type: none"> <li>1. ಶ್ರೀ.ನವೀನ್ ಕುಮಾರ್.ಎನ್</li> <li>2. ಶ್ರೀ.ವೇಲು.ಎಸ್</li> <li>3. ಸಂಪತ್ ಕುಮಾರ್.ಎ</li> </ol>	<ul style="list-style-type: none"> <li>* ಇವರುಗಳು ಕಛೇರಿಯ ಮುಖ್ಯಸ್ಥರು ನಿರ್ದೇಶಿಸುವ ಕೆಲಸ ಕಾರ್ಯಗಳನ್ನು ಯಾವುದೇ ದೂರು ಬರದಂತೆ ನಿರ್ವಹಿಸುವುದು.</li> </ul>